



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೦೯, ಜೂನ್, ೨೦೨೫(ಜ್ಯೇಷ್ಠ, ೧೯, ಶಕವರ್ಷ, ೧೯೪೭) BENGALURU, MONDAY, 09, JUNE, 2025 (JYAISTHA, 19, SHAKAVARSHA, 1947)	ಸಂ. ೩೪೮ No. 348
-----------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್‌ಡಿ 220 ಪಿಸಿಇ 2025

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ: 05.06.2025

ಅಧಿಸೂಚನೆ

ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರ್ದೇಶಕರು, ಬೆಂಗಳೂರು ಇವರ ಪತ್ರ ಸಂಖ್ಯೆ:ಎಲ್ & ಓ/6/84/ಬಿ ಸಿಟಿ/2025, ದಿನಾಂಕ: 04.06.2025 ರೊಂದಿಗಿರುವ ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಬೆಂಗಳೂರು ಇವರು, ಪತ್ರ ಸಂಖ್ಯೆ: ಡಿಸಿಪಿ ಗುಪ್ತವಾರ್ತೆ/2025, ದಿನಾಂಕ: 04.06.2025ರಲ್ಲಿ ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ 11 ಜನರು ಮೃತಪಟ್ಟಿದ್ದು, 50 ಕ್ಕಿಂತ ಹೆಚ್ಚು ಜನರು ಗಾಯಗೊಂಡಿರುತ್ತಾರೆಂದು ವರದಿಯನ್ನು ಸಲ್ಲಿಸಿರುತ್ತಾರೆ.

ಸದರಿ ವರದಿಯ ಆಧಾರದ ಮೇಲೆ, ಸರ್ಕಾರದ ಆದೇಶ ಸಂಖ್ಯೆ: ಹೆಚ್‌ಡಿ 218 ಪಿಸಿಇ 2025, ಬೆಂಗಳೂರು ದಿನಾಂಕ: 04.06.2025ರಲ್ಲಿ, ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು, ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಮ್ಯಾಜಿಸ್ಟ್ರೇರಿಯಲ್ ವಿಚಾರಣೆ ನಡೆಸಲು ಶ್ರೀ ಜಗದೀಶ್. ಜಿ. ಐ.ಎ.ಎಸ್., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು.

ಮುಂದುವರೆದು, ಸದರಿ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ಅಗತ್ಯವಿದೆಯೆಂದು ಮನಗಂಡು, ಈ ಕುರಿತು ಸಮಗ್ರವಾದ ವಿಚಾರಣೆ ನಡೆಸುವ ಸಲುವಾಗಿ Commission of Inquiry Act, 1952ರ ನಿಯಮ 3 ರ ಉಪನಿಯಮ (1)ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ, ದುರ್ಘಟನೆಯ ಬಗ್ಗೆ ವಿಚಾರಣೆಯನ್ನು ನಡೆಸಲು Commission of Inquiry Act, 1952ರ ನಿಯಮ 3ರ ಉಪನಿಯಮ (1)ರನ್ವಯ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿದೆ.

ಸದರಿ ವಿಚಾರಣಾ ಆಯೋಗವು Commissions of Inquiry Act, 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ವಿಚಾರಣೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ ಹಾಗೂ ತನಿಖೆಯನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದ್ದೆಂದು ಸರ್ಕಾರವು ಅಪೇಕ್ಷಿಸುತ್ತದೆ.

ಮಾನ್ಯ ಆಯೋಗದ ತನಿಖಾ ವ್ಯಾಪ್ತಿಗೆ ವಹಿಸಲಾಗಿರುವ ಅಂಶಗಳು (Terms of Reference) ಈ ಕೆಳಕಂಡಂತಿರುತ್ತದೆ:-

- (1) ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಕಾರ್ಯಕ್ರಮ ಆಯೋಜಿಸುವಾಗ ಅವಶ್ಯಕವಾದ ಅನುಮತಿಗಳು ಹಾಗೂ ನಿಯಮಗಳು, ಪ್ರಕ್ರಿಯೆಗಳನ್ನು ಪಾಲಿಸಲಾಗಿದೆಯೇ ಎಂಬ ಕುರಿತಂತೆ;
- (2) ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್.ಸಿ.ಬಿ. ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭದ ಘಟನೆಯಲ್ಲಿ ನಡೆದ ನೂಕುನುಗ್ಗಲು ಹಾಗೂ ಕಾಲ್ತುಳಿತಕ್ಕೆ ಕಾರಣಗಳು / ಕಾರಣಕರ್ತರು.
- (3) 11 ಜನರ ಸಾವಿಗೆ ಹಾಗೂ 50 ಕ್ಕಿಂತ ಹೆಚ್ಚು ಜನರು ಗಾಯಾಳುಗಳಾದ ಸದರಿ ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಆಧಾರದಲ್ಲಿ ಈ ದುರ್ಘಟನೆಗೆ ಕಾರಣಗಳು / ಕಾರಣಕರ್ತರು.
- (4) ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಘಟನೆಯ ಬಗ್ಗೆ ಮುಂಜಾಗ್ರತಾ ಹಾಗೂ ಮುನ್ನೆಚ್ಚರಿಕೆಯಾಗಿ ಕೈಗೊಂಡ ಕ್ರಮಗಳು ಹಾಗೂ ತತ್ಸಂಬಂಧ ಉಂಟಾಗಿರಬಹುದಾದ ಲೋಪ / ನ್ಯೂನತೆಗಳ ಬಗ್ಗೆ ಹಾಗೂ ಈ ಘಟನೆಗೆ ಕಾರಣರಾದವರನ್ನು ಗುರುತಿಸುವುದು.
- (5) ಈ ದುರ್ಘಟನೆಗೆ ಕಾರಣವಾದ ಲೋಪ / ನ್ಯೂನತೆಗಳಿಗೆ ಕಾರಣಕರ್ತರನ್ನು ಗುರುತಿಸುವುದು.
- (6) ಭವಿಷ್ಯತ್ತಿನಲ್ಲಿ ಸದರಿ ಘಟನೆಗಳಂತಹವು ಮರುಕಳಿಸದಂತೆ ವಹಿಸಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ.
- (7) ಹಾಗೂ ಈ ದುರ್ಘಟನೆಗೆ ಸಂಬಂಧಿಸಿದ ಇನ್ನಿತರೆ ಅನ್ವಯಿಕ ಅಂಶಗಳ ಬಗ್ಗೆ.

ಸದರಿ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ/ ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ಆಡಳಿತಾತ್ಮಕ ಹಾಗೂ ಇನ್ನಿತರೆ ಸಲಹೆಗಾರರನ್ನು ಒದಗಿಸಲು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು, ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಜಿಲ್ಲೆ ಮತ್ತು ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ ಇವರುಗಳು ಆಯೋಗವು ಕಾಲಾನುಕಾಲಕ್ಕೆ ವಿಚಾರಣೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು/ ದಾಖಲಾತಿಗಳು/

ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು.

ಈ ವಿಚಾರಣಾ ಆಯೋಗವು ಮ್ಯಾಜಿಸ್ಟ್ರೇಯಲ್ ವಿಚಾರಣೆಗೆ ಹೊರತಾಗಿದ್ದು, ಸಮಾನಂತರವಾಗಿ, ಸಮಗ್ರವಾಗಿ ವಿಚಾರಣೆ ನಡೆಸತಕ್ಕದ್ದು.

ಮಾನ್ಯ ವಿಚಾರಣಾ ಆಯೋಗದ ಅಧ್ಯಕ್ಷರು, ಅಗತ್ಯವಿದ್ದಲ್ಲಿ ತಾಂತ್ರಿಕ ಹಾಗೂ ಕಾನೂನಾತ್ಮಕ ನೆರವಿಗಾಗಿ ಒಬ್ಬ ನಿವೃತ್ತ ಐ.ಪಿ.ಎಸ್. ಅಧಿಕಾರಿ ಹಾಗೂ ಒಬ್ಬ ನಿವೃತ್ತ ಐ.ಎ.ಎಸ್. ಅಧಿಕಾರಿಗಳ ಸೇವೆಯನ್ನು ಪಡೆಯಲು ಕ್ರಮವಹಿಸಬಹುದಾಗಿದೆ. ಸಂಬಂಧಿಸಿದ ಅಧಿಕಾರಿಗಳ ವೇತನ / ಭತ್ಯೆ ವೆಚ್ಚವನ್ನು ಸರ್ಕಾರವು ಭರಿಸತಕ್ಕದ್ದು.

ವಿಚಾರಣಾ ಆಯೋಗಕ್ಕೆ ಅಗತ್ಯವಿರುವ ಸಿಬ್ಬಂದಿ, ಸಾಮಗ್ರಿಗಳು, ವಾಹನಗಳ ವ್ಯವಸ್ಥೆ ಹಾಗೂ ಕಛೇರಿ ಮತ್ತು ಪೀಠೋಪಕರಣಗಳು / ದೂರವಾಣಿ ಇತ್ಯಾದಿ ಅಗತ್ಯ ಸಲಕರಣೆಗಳನ್ನು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ಇವರು ಒದಗಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಕುಮಟಾ ಪ್ರಕಾಶ್)

ಸರ್ಕಾರದ ಉಪ ಕಾರ್ಯದರ್ಶಿ,
ಒಳಾಡಳಿತ ಇಲಾಖೆ (ಕಾನೂನು & ಸುವ್ಯವಸ್ಥೆ)

☎080-2203 3707, email: aslo-home@karnataka.gov.in